

॥ ಅವತಾರತ್ರಯಸ್ತೋತ್ರಮ್ ॥

ಪಾಲಯಸ್ವ ನಿಪಾಲಯಸ್ವ ನಿಪಾಲಯಸ್ವ ರಮಾಪತೇ |
ವಾದಿರಾಜಮುನೀಂದ್ರವಂದಿತ ವಾಜಿವಕ್ತ್ರ ನಮೋಽಸ್ತು ತೇ || ಪ ||

ಮಧ್ವಹೃತ್ಕಮಲಸ್ಥಿತಂ ವರದಾಯಕಂ ಕರುಣಾಕರಂ
ಲಕ್ಷ್ಮಣಾಗ್ರಜಮಕ್ಷಯಂ ದುರಿತಕ್ಷಯಂ ಕಮಲೇಕ್ಷಣಮ್ |
ರಾವಣಾಂತಕಮವ್ಯಯಂ ವರಜಾನಕೀರಮಣಂ ವಿಭುಂ
ಅಂಜನಾಸುತಪಾಣಿಕಂಜನಿಷೇವಿತಂ ಪ್ರಣಮಾಮ್ಯಹಮ್ || ೧ ||

ದೇವಕೀತನಯಂ ನಿಜಾರ್ಜುನಸಾರಥಿಂ ಗರುಡಧ್ವಜಂ
ಪೂತನಾಶಕಟಾಸುರಾದಿಖಿಲಾಂತಕಂ ಪುರುಷೋತ್ತಮಮ್ |
ದುಷ್ಟಕಂಸನಿಮರ್ದನಂ ವರರುಗ್ಮಣೀಪತಿಮಚ್ಯುತಂ
ಭೀಮಸೇನಕರಾಂಬುಜೇನ ಸುಸೇವಿತಂ ಪ್ರಣಮಾಮ್ಯಹಮ್ || ೨ ||

ಜ್ಞಾನಮುಕ್ತಿಸುಭಕ್ತಿದಂ ವರಬಾದರಾಯಣಮವ್ಯಯಂ
ಕೋಟಿಭಾಸ್ಕರಭಾಸಮಾನಕಿರೀಟಕುಂಡಲಮಂಡಿತಮ್ |
ವಾಕ್ಸುದರ್ಶನತಃ ಕಲೇಃ ಶಿರಘಾತಕಂ ರಮಯಾ ಯುತಂ
ಮಧ್ವಸತ್ಕರಕಂಜಪೂಜಿತಮಕ್ಷಯಂ ಪ್ರಣಮಾಮ್ಯಹಮ್ || ೩ ||

॥ ಇತಿ ಶ್ರೀವಾದಿರಾಜಪೂಜ್ಯಚರಣವಿರಚಿತಂ ಅವತಾರತ್ರಯಸ್ತೋತ್ರಮ್ ॥